



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ :ಬೆಂಅಪ್ರಾ/ನಮ/ಅಸ/ಅಅ-3/ತಾಸ-2/ದ/15/2024-25

No.

ದಿನಾಂಕ : 31.12.2024

Date :

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ : 4.1)
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ಶ್ರೀಮತಿ/ಶ್ರೀ,

ಮು|| ಎಂ.ಆರ್. ಇನ್ಫ್ರಾ ಪಾಲುದಾರರಾದ
ಶ್ರೀ ಸುಪ್ರೀತ್ ವಿಮಲಾ ಸುರೇಶ್, ಶ್ರೀ ರವಿಕುಮಾರ್, ಶ್ರೀ ಶ್ರೀಕಂಠಪ್ಪ,
ನಂ. 139, 7ನೇ ಮುಖ್ಯರಸ್ತೆ, ಜಿ.ಪಿ. ನಗರ 3ನೇ ಘೇಸ್,
ಬೆಂಗಳೂರು 560078.

ಮಾನ್ಯರೇ,

ವಿಷಯ :- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲ್ಲಹಳ್ಳಿ ಗ್ರಾಮದ ಸರ್ವೆ ನಂ. 41/4 ರಲ್ಲಿ 01 ಎಕರೆ 00 ಗುಂಟೆ ಮತ್ತು ಸರ್ವೆ ನಂ. 43/1 ರಲ್ಲಿ 02 ಎಕರೆ 29 ಗುಂಟೆ ಒಟ್ಟು 03 ಎಕರೆ 29 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೆಲ+03 ಮೇಲಂತಸ್ತುಗಳು + ತಾರಸಿ ಮಹಡಿಯಲ್ಲಿ (Ground Floor + 03 Upper Floors) Multi Dwelling Buildings ಒಟ್ಟು 62 ವಸತಿ ಘಟಕಗಳ ಕಟ್ಟಡಗಳನ್ನು ನಿರ್ಮಿಸಲು ಕಟ್ಟಡದ ನಕ್ಷೆಗೆ ಮಂಜೂರಾತಿ ನೀಡುವ ಕುರಿತು.

ಉಲ್ಲೇಖ :- ಮಾನ್ಯ ಆಯುಕ್ತರವರ ಆದೇಶ ಸಂಖ್ಯೆ: 4842, ದಿನಾಂಕ: 23.12.2024.

ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲ್ಲಹಳ್ಳಿ ಗ್ರಾಮದ ಸರ್ವೆ ನಂ. 41/4 ರಲ್ಲಿ 01 ಎಕರೆ 00 ಗುಂಟೆ ಮತ್ತು ಸರ್ವೆ ನಂ. 43/1 ರಲ್ಲಿ 02 ಎಕರೆ 29 ಗುಂಟೆ ಒಟ್ಟು 03 ಎಕರೆ 29 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೆಲ+03 ಮೇಲಂತಸ್ತುಗಳು + ತಾರಸಿ ಮಹಡಿಯಲ್ಲಿ (Ground Floor + 03 Upper Floors) Multi Dwelling Buildings ಒಟ್ಟು 62 ವಸತಿ ಘಟಕಗಳ ಕಟ್ಟಡಗಳನ್ನು ನಿರ್ಮಿಸಲು ಕಟ್ಟಡದ ನಕ್ಷೆಗೆ ಮಂಜೂರಾತಿ ನೀಡುವಂತೆ ಕೋರಿರುತ್ತೀರಿ.

ಅದರನ್ವಯ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರವರ ಆದೇಶ ಸಂಖ್ಯೆ: 4842, ದಿನಾಂಕ: 23.12.2024 ರಂದು ಸದರಿ ವಸತಿ ಉದ್ದೇಶದ ಕಟ್ಟಡಗಳ ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಿರುತ್ತಾರೆ. ಈ ಸಂಬಂಧ ತಾವು ನಕ್ಷೆ ಮಂಜೂರಾತಿ ಶುಲ್ಕಗಳ ಮೊತ್ತವಾದ ರೂ. 93,03,000/- (ತೊಂಭತ್ತ ಮೂರು ಲಕ್ಷ ಮೂರು ಸಾವಿರ ರೂಪಾಯಿಗಳು ಮಾತ್ರ) ಗಳನ್ನು ಪ್ರಾಧಿಕಾರದ ಆವರಣದಲ್ಲಿರುವ ಕೆನರಾ ಬ್ಯಾಂಕ್ ಚಲನ್ ಸಂಖ್ಯೆ:GN24127459, ದಿನಾಂಕ: 26.12.2024 ರಂದು ಪ್ರಾಧಿಕಾರಕ್ಕೆ ಪಾವತಿಸಿರುತ್ತೀರಿ.

ಆದುದರಿಂದ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲ್ಲಹಳ್ಳಿ ಗ್ರಾಮದ ಸರ್ವೆ ನಂ. 41/4 ರಲ್ಲಿ 01 ಎಕರೆ 00 ಗುಂಟೆ ಮತ್ತು ಸರ್ವೆ ನಂ. 43/1 ರಲ್ಲಿ 02 ಎಕರೆ 29 ಗುಂಟೆ ಒಟ್ಟು 03 ಎಕರೆ 29 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ

ಆಯುಕ್ತರ ಪರವಾಗಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ | 1

ಬೆಂಗಳೂರು

ನಿರ್ಮಿಸಲು ಉದ್ದೇಶಿಸಿರುವ ನೆಲ+03 ಮೇಲಂತಸ್ತುಗಳು + ತಾರಸಿ ಮಹಡಿಯಲ್ಲಿ (Ground Floor + 03 Upper Floors) Multi Dwelling Buildings ಒಟ್ಟು 62 ಘಟಕಗಳ ವಸತಿ ಉದ್ದೇಶದ ಕಟ್ಟಡಗಳಿಗೆ ಈ ಕೆಳಗೆ ನಮೂದಿಸಿರುವ ಷರತ್ತುಗಳನ್ನು ಪಾಲಿಸುವ ನಿಬಂಧನೆಗೊಳಪಟ್ಟು ದಿನಾಂಕ: 31.12.2024 ರಂದು ನಕ್ಷೆ ಮಂಜೂರಾತಿ ನೀಡಲಾಗಿದೆ. ಈ ನಕ್ಷೆ ಮಂಜೂರಾತಿಯು ದಿನಾಂಕ: 31.12.2024 ರಿಂದ ದಿನಾಂಕ: 30.12.2026 ರವರೆಗೆ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ ಎಂದು ಈ ಮೂಲಕ ತಮಗೆ ತಿಳಿಸಲಾಗಿದೆ.

ಪಾಲಿಸಬೇಕಾದ ಷರತ್ತುಗಳು

1. ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ ಬಿಡಿಎ/ಬಿಬಿಎಂಪಿ/ನಗರ ಸಭೆ/ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿವಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
2. ಅಭಿವೃದ್ಧಿದಾರರು ರಸ್ತೆ ಅಗಲೀಕರಣಕ್ಕಾಗಿ ಕಾಯ್ದಿರಿಸಿರುವ ಪ್ರದೇಶವಾದ 51.40 ಚ.ಮೀ ವಿಸ್ತೀರ್ಣವನ್ನು ಕಟ್ಟಡ ಕಾಮಗಾರಿ ಪ್ರಾರಂಭಿಸುವ ಮುನ್ನ ಪರಿತ್ಯಾಜನಾ ಪತ್ರದ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
3. ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು. ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
4. ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ವಿವಿಧ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ಸಿ.ಎ., ರಸ್ತೆಗಳು, ಸರ್ಫೇಸ್ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
5. ಕಟ್ಟಡ ಕೆಲಸ ಪ್ರಾರಂಭಿಸುವ ಮುನ್ನ ಕಾರ್ಮಿಕರಿಗೆ ತಾತ್ಕಾಲಿಕ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸುವುದು ಮತ್ತು ನಿರ್ವಹಿಸಿ ಶುಚಿತ್ವವನ್ನು ಕಾಪಾಡುವುದು.
6. ಕಟ್ಟಡ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ, ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆ/ ಮಂಜೂರಾದ ಕಟ್ಟಡ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
7. ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತಪ್ಪಿದಲ್ಲಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
8. ಪ್ರಾಧಿಕಾರವು ಅನುಮೋದಿಸಿರುವ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
9. ಸದರಿ ಕಟ್ಟಡದಲ್ಲಿ ಮೂಲ ಸೌಕರ್ಯಕ್ಕಾಗಿ ಕಾಯ್ದಿರಿಸಿರುವ ಜಾಗವನ್ನು ಕಟ್ಟಡದಲ್ಲಿನ ನಿವಾಸಿಗಳಿಗೆ ಮಾತ್ರ ಬಳಸತಕ್ಕದ್ದು.
10. ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರವರು ಅನುಮೋದಿತ ನಕ್ಷೆಯನ್ನು / ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.

ಗೌರವಾನ್ವಿತವಾಗಿ
ಅಭಿವೃದ್ಧಿ ಪ್ರಾಧಿಕಾರದ
ವಿಜ್ಞಾನಿ

ಆಯುಕ್ತರ ಪರವಾಗಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು
Page | 2

11. ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿದ್ಯುತ್‌ಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅರ್ಜಿದಾರರದ್ದೇ ಆಗಿರುತ್ತದೆ.
12. ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು, ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು
13. ಸಂಬಂಧಿಸಿದ ಇಲಾಖೆಗಳಿಂದ ನಿರಾಕ್ಷೇಪಣಾ (NOC) ಪತ್ರಗಳನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರಕ್ಕಾಗಿ ಮನವಿ ಮಾಡುವ ಸಮಯದಲ್ಲಿ ಈ ಕಛೇರಿಗೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ
14. ಕಟ್ಟಡ ನಕ್ಷೆಯಲ್ಲಿ Sewage Treatment Plant, Solid Waste Management, RWH ಮತ್ತು Transformer Yard ಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸಿ, ಅದೇ ರೀತಿಯಾಗಿ ಅಭಿವೃದ್ಧಿ ಪಡಿಸುವುದು ಹಾಗೂ Transformer Yard ಗೆ KPTCL ನಿಯಮಾವಳಿಯಂತೆ ಅಳವಡಿಸುವುದು.
15. ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು ಹಾಗೂ ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅನ್ನು BWSSB ರವರ ನಿರ್ದೇಶನದಂತೆ ಅಳವಡಿಸುವುದು.
16. ಬಹುವಸತಿ ಕಟ್ಟಡ ನಕ್ಷೆಯಂತೆಯೇ ಘನ ತ್ಯಾಜ್ಯಗಳನ್ನು ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
17. ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
18. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ಸಿದ್ಧಪಡಿಸಿದ ವಿನ್ಯಾಸದಂತೆ ಕಾರ್ಯ ನಿರ್ವಹಿಸುವುದು.
19. ರೇರಾ ಅಧಿನಿಯಮ, 2016 ಹಾಗೂ ಸಂಬಂಧಿತ ನಿಯಮಗಳು, 2017 ರನ್ವಯ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸುವುದು.
20. ಸಿವಿಲ್ ಕಾಮಗಾರಿಗಳನ್ನು ಬಿಡಿಎ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
21. ಕಟ್ಟಡ ನಕ್ಷೆಯಲ್ಲಿ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
22. ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
23. ಪ್ರಶ್ನಿತ ಪ್ರದೇಶದಲ್ಲಿ 01 ಹೆಕ್ಟರ್ ಪ್ರದೇಶದಲ್ಲಿ 40 ಮರಗಳಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು
24. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಮತ್ತು ವಿವಿಧ ಇಲಾಖೆಗಳ ನಿರಾಕ್ಷೇಪಣಾ ಪತ್ರಗಳಲ್ಲಿನ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
25. ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥಳೀಯ ಒಳಭಾಗದಲ್ಲಿ ನಿರ್ವಹಿಸುವುದು
26. ಕಟ್ಟಡದ ನಿರ್ಮಾಣ ವೆಚ್ಚವು ಪ್ರತೀ ಚದರ ಅಡಿಗೆ 650/-ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 1% ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.


ಆಯುಕ್ತರ ಪರವಾಗಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

27. ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (Grama Panchayath) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
28. ಪೂರ್ಣಗೊಂಡ ಕಟ್ಟಡವನ್ನು ವಾಸಕ್ಕೆ ಉಪಯೋಗಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳಿಂದ (ಪ್ರಾಧಿಕಾರದ) ವಾಸಯೋಗ್ಯ ಅನುಮತಿ ಪತ್ರವನ್ನು ಪಡೆಯತಕ್ಕದ್ದು.
29. ಅರ್ಜಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂದಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
30. ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ, ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
31. ಅಭಿವೃದ್ಧಿದಾರರು ಯೋಜನೆಯ ಒಳಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.
32. ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011(ಬೆಂಅಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
33. ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರ ಕಾರಣಗಳಿಂದ ಏನಾದರೂ ಅನಾಹುತ ವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರಾಗಿರುವುದಿಲ್ಲ.
34. ಮಾನ್ಯ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು (NGT) ಆಗಿಂದಾಗ್ಗೆ ಹೊರಡಿಸುವ ಯಾವುದೇ ಮಾರ್ಗಸೂಚಿ / ನಿರ್ದೇಶನಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.
35. ಗೌರವಾನ್ವಿತ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರವರ ಪತ್ರ ಸಂಖ್ಯೆ: PCB/031/C&D/2016/5392/2020-21 ದಿನಾಂಕ: 25.02.2021 ರಂತೆ Construction and Demolition (C & D) ಕಸವನ್ನು ವಿಲೆ ಮಾಡುವ ಬಗ್ಗೆ ನಿರ್ವಹಣೆ ಯೋಜನೆಯನ್ನು ULB (Urban Local Body) ರವರಿಗೆ ಸಲ್ಲಿಸಿ ಅನುಮೋದನೆ ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡುವ ಮುನ್ನ ಸಲ್ಲಿಸುವುದು.
36. ಅಭಿವೃದ್ಧಿದಾರರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರಿಂದ ನಿರಾಕ್ಷೇಪಣಾ (CFE) ಪತ್ರವನ್ನು ಮತ್ತು ನೀರು ಸರಬರಾಜಿಗಾಗಿ ಸ್ಥಳೀಯ ಸಂಸ್ಥೆಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸತಕ್ಕದ್ದು.
37. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.


ಆಯುಕ್ತರ ಪರವಾಗಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಯಥಾಪ್ರತಿಯನ್ನು :-

ಕಾರ್ಯಪಾಲಕ ಅಭಿಯಂತರರು, ದಕ್ಷಿಣ ವಿಭಾಗ, ಬೆಂ.ಅ.ಪ್ರಾ., ಬಿಡಿಎ ವಾಣಿಜ್ಯ ಸಂಕೀರ್ಣ, ಬನಶಂಕರಿ 2ನೇ ಹಂತ, ಬೆಂಗಳೂರು ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಸೂಕ್ತ ಕ್ರಮಕ್ಕಾಗಿ ರವಾನಿಸಿದೆ.